

**ಅನುಬಂಧ
ಮಾಹಿತಿ ಹಕ್ಕು ಕಾಯ್ದೆ 2005**

ಸಾರ್ವಜನಿಕರಿಗೆ ಬೇಕಾದ ಮಾಹಿತಿಯನ್ನು ಸದರಿ ಕಾಯ್ದೆ ಕಲಂ 4 (1) (ಬಿ) ಪ್ರಕಾರ ತಿಳಿಸುವಿಕೆ ಈ ಕೆಳಗಿನಂತಿದೆ.

ಉಪನೋಂದಣಿ ಕಚೇರಿ, ಇಲಕಲ್ ರಚನೆ

ಉಪನೋಂದಣಾಧಿಕಾರಿಗಳು



ದ್ವಿತೀಯ ದರ್ಜೆ ಸಹಾಯಕರು



ನಾಲ್ಕನೇ ದರ್ಜೆ ನೌಕರರು

1) ಜವಾನ

ಮಾಹಿತಿ ಪಡೆಯಲು ಹಕ್ಕು ಅಧಿನಿಯಮ ಕಾಯ್ದೆ 2005 ಕಲಂ 4(ಬಿ) (2) ಕಾರ್ಯಕಲಾಪಗಳು:

ಉಪನೋಂದಣಿ ಕಾರ್ಯಾಲಯ ಇಲಕಲ್

- 1) ಹಾಜರ ಪಡಿಸಿದ ದಸ್ತಾವೇಜುಗಳನ್ನು ನೋಂದಣಿ ಮಾಡುವುದು.
- 2) ನೋಂದಣಿಯಾದ ದಸ್ತಾವೇಜುಗಳ ನಕಲು ಮತ್ತು ಋಣ ಸರ್ತಿಫಿಕೇಟಗಳನ್ನು (ಶೋಧನೆ) ನೀಡುವುದು.
- 3) ಹಾಜರಿಸಿದ ದಸ್ತಾವೇಜುಗಳಲ್ಲಿ ಮುದ್ರಾಂಕ ಕಂಭರ್ತಿಯಿದ್ದರೆ ಇಂಪೌಂಡ ಮಾಡುವುದು.
- 4) ಅಪಮೌಲ್ಯಗೊಂಡ ದಸ್ತಾವೇಜುಗಳನ್ನು ಜಿಲ್ಲಾ ನೋಂದಣಾಧಿಕಾರಿಗಳಿಗೆ ಉಲ್ಲೇಖಿಸುವುದು.
- 5) ವಿಶೇಷ ವಿವಾಹ ಕಾಯ್ದೆ 1954 ಮತ್ತು ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ಇರುವ ಮದುವೆಗಳನ್ನು ನೋಂದಣಿ ಮಾಡುವುದು.

ಕಾಯ್ದೆ ಕಾನೂನುಗಳನ್ನು ತೀರ್ಮಾನ ಮಾಡುವಾಗ ಅಧಿಕಾರಿಗಳು ಮತ್ತು ನೌಕರರ ಮಹತ್ವ.

ಕಚೇರಿ ಹೆಸರು	ಅಧಿಕಾರಿ/ನೌಕರರು	ಕಾರ್ಯವಿಧಾನ
ಉಪನೋಂದಣಿ ಕಚೇರಿ ಇಲಕಲ್	ಉಪನೋಂದಣಿ ಅಧಿಕಾರಿಗಳು	<ol style="list-style-type: none"> 1. ಹಾಜರ ಪಡಿಸಿದ ದಸ್ತಾವೇಜುಗಳನ್ನು ನೋಂದಣಿ ಮಾಡುವುದು. 2. ನೋಂದಣಿಯಾದ ದಸ್ತಾವೇಜುಗಳ ನಕಲು ಮತ್ತು ಋಣ ಸರ್ತಿಫಿಕೇಟಗಳನ್ನು (ಶೋಧನೆ) ನೀಡುವುದು. 3. ಹಾಜರಿಸಿದ ದಸ್ತಾವೇಜುಗಳಲ್ಲಿ ಮುದ್ರಾಂಕ ಕಂಭರ್ತಿಯಿದ್ದರೆ ಇಂಪೌಂಡ ಮಾಡುವುದು. 4. ಅಪಮೌಲ್ಯಗೊಂಡ ದಸ್ತಾವೇಜುಗಳನ್ನು ಜಿಲ್ಲಾ ನೋಂದಣಾಧಿಕಾರಿಗಳಿಗೆ ಉಲ್ಲೇಖಿಸುವುದು. 5. ವಿಶೇಷ ವಿವಾಹ ಕಾಯ್ದೆ 1954 ಮತ್ತು ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ಇರುವ ಮದುವೆಗಳನ್ನು ನೋಂದಣಿ ಮಾಡುವುದು.

	ದ್ವಿತೀಯ ದರ್ಜೆ ಸಹಾಯಕರು	ಉಪನೋಂದಣಾಧಿಕಾರಿಗಳು ವಹಿಸಿದ ಕಾರ್ಯಗಳನ್ನು ನಿರ್ವಹಿಸುವುದು.
	ಜವಾನ	ಉಪನೋಂದಣಾಧಿಕಾರಿಗಳು ವಹಿಸಿದ ಕಾರ್ಯಗಳನ್ನು ನಿರ್ವಹಿಸುವುದು.

ಸಾರ್ವಜನಿಕ ಪ್ರಾಧಿಕಾರವು ಕಚೇರಿ ಕಾರ್ಯವಿಧಾನಗಳನ್ನು ಪಾಲಿಸುವ ಬಗ್ಗೆ ನೀಡಿದ ವಿಧಿವಿಧಾನಗಳು:

1. ಆಯಾ ನೌಕರರು ನಿರ್ವಹಿಸುವ ಕಾರ್ಯ ವಿಧಾನ ಪಟ್ಟಿಯನ್ನು ವಿತರಿಸಿದೆ.
2. ಕಛೇರಿ ಕೈಪಿಡಿಯ ನಿಯಮಾನುಸಾರವಾಗಿ ನೌಕರರು ವಿಚಾರ ಪುಸ್ತಕಗಳನ್ನು ಇಡುವಂತೆ ಸೂಚಿಸಿದೆ.
3. ತ್ವರಿತವಾಗಿ ಮತ್ತು ಪ್ರಮಾಣಿಕವಾಗಿ ಅವರವರ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗುವಂತೆ ತಕ್ಕ ಸೂಚನೆಗಳನ್ನು ನೀಡಲಾಗಿದೆ.
4. ಸಾರ್ವಜನಿಕರೊಡನೆ ಸಮರ್ಪಕವಾಗಿ ವರ್ತಿಸುವಂತೆ ಹಾಗೂ ನಗುಮುಖದಲ್ಲಿ ಸ್ವಾಗತಿಸುವಂತೆ ನೌಕರರಿಗೆ ಸೂಚಿಸಿದೆ.

ಸಾರ್ವಜನಿಕ ಸಹಕಾರ ನೀಡುವ ವಿವರಗಳನ್ನು ಪಡೆಯಲು ವಿವರಿಸಿದೆ:

1. ನೌಕರರು ನಿರ್ವಹಿಸುವ ಕಾರ್ಯ ವಿಧಾನಗಳನ್ನು ಕಚೇರಿಯ ಸೂಚನಾ ಫಲಕದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸಿದೆ.
2. ಪ್ರತಿಯೊಬ್ಬ ನೌಕರನು ನಿರ್ವಹಿಸುವ ಕಾರ್ಯವಿಧಾನಗಳನ್ನು ಕಚೇರಿ ನಾಮಫಲಕದಲ್ಲಿ ಸಾರ್ವಜನಿಕರಿಗೆ ತಿಳಿಯುವಂತೆ ಪ್ರದರ್ಶಿಸಿದೆ.
3. ಸಾಕಷ್ಟು ಆಸನಗಳನ್ನು ಸಾರ್ವಜನಿಕರಿಗಾಗಿ ಕಚೇರಿಯಲ್ಲಿರಿಸಿದೆ.
4. ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಚೇರಿಯಲ್ಲಿ ಮಾಡಲಾಗಿದೆ.
5. ಸಾರ್ವಜನಿಕರಿಗೆ ಸಹಾಯ ಒದಗಿಸಲು ಸಹಾಯ ಒದಗಿಸುವ ನೌಕರನನ್ನು ನೇಮಿಸಿದೆ.
6. ಕಛೇರಿಯ ಸೂಚನಾ ಫಲಕದಲ್ಲಿ ನಾಗರಿಕ ಸನ್ನದು ಪ್ರದರ್ಶಿಸಿದೆ.
7. ದಸ್ತುಗಳ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಫೀ ವಿವರವನ್ನು ಪ್ರದರ್ಶಿಸಿದೆ.

ಮಾಹಿತಿ ಪಡೆಯಲು ಅಧಿನಿಯಮ ಕಾಯ್ದೆ 2005 ಕಲಂ 4 (ಬಿ) (3) ಕಡತಗಳ ಮೇಲ್ವಿಚಾರಣಾ ಉತ್ತರ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಡವಳಿಗಳು:

ಉಪನೋಂದಣಿ ಕಚೇರಿಯಲ್ಲಿನ ಮಟ್ಟದಲ್ಲಿ ತಿರ್ಮಾನವಾಗುವ ಅಂಶಗಳು:

1. ಮಾರುಕಟ್ಟೆ ಮೌಲ್ಯ ನಿರ್ಧಾರ.
2. ದಸ್ತಾವೇಜುಗಳ ವರ್ಗೀಕರಣ.
3. ಮರಣ ಶಾಸನಗಳ ನೋಂದಣಿ.
4. ವಿವಾಹಗಳ ನೋಂದಣಿ.

ಮಾಹಿತಿ ಪಡೆಯಲು ಅಧಿನಿಯಮ ಕಾಯ್ದೆ 2005 ಕಲಂ 4 (ಬಿ) (4):

ಕಚೇರಿಯ ಕಾರ್ಯಗಳಿಗೆ ನಿಗದಿಪಡಿಸಿದ ಅವಧಿಯ ಬಗ್ಗೆ

1. ಅವಧಿ: ಗಣಕೀಕರಣಗೊಳಿಸಿದ ನೋಂದಣಿ ದಸ್ತಾವೇಜುಗಳನ್ನು 30 ನಿಮಿಷಗಳಲ್ಲಿ ಸಂಬಂಧಪಟ್ಟವರಿಗೆ ಹಿಂತಿರುಗಿಸಲ್ಪಡುವುದು.
2. ದೃಢೀಕೃತ ದಸ್ತಾವೇಜುಗಳ ಪ್ರತಿ:
 - a) ಕೈ ಬರಹದ ಪ್ರತಿಯನ್ನು 3 ದಿನಗಳ ಒಳಗಾಗಿ ಒದಗಿಸುವುದು.
 - b) ಛಾಯಾ ಪ್ರತಿಯನ್ನು 30 ನಿಮಿಷಗಳ ಒಳಗಾಗಿ ಒದಗಿಸುವುದು.
3. ಋಣಭಾರ ಪತ್ರಗಳ ಪ್ರತಿಯನ್ನು ನೀಡುವಿಕೆ:
 - a. 15 ವರ್ಷಗಳ ಕೈಬರಹದ ಋಣಭಾರ ಪತ್ರವನ್ನು ಅರ್ಜಿಸಲ್ಲಿಸಿದ ದಿನದಿಂದ 10 ದಿನಗಳಲ್ಲಿ ಒದಗಿಸುವುದು.
 - b. 1 ವರ್ಷದ ಕೈ ಬರಹದ ಋಣಭಾರ ಪತ್ರವನ್ನು 1 ದಿನದಲ್ಲಿ ಒದಗಿಸುವುದು.
 - c. ಗಣಕೀಕರಣಗೊಂಡ ಋಣಭಾರ ಪತ್ರವನ್ನು 20 ನಿಮಿಷಗಳ ಒಳಗಾಗಿ ಒದಗಿಸುವುದು.

ಮಾಹಿತಿ ಪಡೆಯಲು ಅಧಿನಿಯಮ ಕಾಯ್ದೆ 2005 ಕಲಂ 4 (ಬಿ) (5) ಕಚೇರಿಯ ಕಾರ್ಯಗಳಿಗೆ ಸಂಬಂಧಿಸಿದಂತೆ ಪಾಲಿಸಲ್ಪಡುವ ಕಾಯ್ದೆಗಳು ಸೂಚನೆಗಳು:

1. ನೋಂದಣಿ ಕಾಯ್ದೆ 1908.
2. ಕರ್ನಾಟಕ ಮುದ್ರಾಂಕ ಕಾಯ್ದೆ 1957.
3. ಭಾರತೀಯ ಮುದ್ರಾಂಕ ಕಾಯ್ದೆ 1899.
4. ಕರ್ನಾಟಕ ನೋಂದಣಿ ನಿಯಮಗಳು 1965.
5. ಕರ್ನಾಟಕ ಮುದ್ರಾಂಕ ನಿಯಮಗಳು 1958.
6. ಕರ್ನಾಟಕ ನೋಂದಣಿ ಕೈಪಿಡಿ.
7. ಕರ್ನಾಟಕ ನಾಗರಿಕ ಸೇವಾ ಸಿ.ಸಿ.ಎ ನಿಯಮಗಳು 1957.
8. ಕರ್ನಾಟಕ ನಾಗರಿಕ ಸೇವಾ ನಿಯಮಗಳು.
9. ಕರ್ನಾಟಕ ಹಣಕಾಸಿನ ಸಂಹಿತೆ.

ಮಾಹಿತಿ ಪಡೆಯಲು ಅಧಿನಿಯಮ ಕಾಯ್ದೆ 2005 ಕಲಂ 4 (ಬಿ) (6) ಕಚೇರಿಯಲ್ಲಿರುವ ವಿವಿಧ ದಾಖಲೆಗಳ ಪಟ್ಟಿ:

1. ಸ್ಥಿರ ಸೂತ್ತಿಗೆ ಸಂಬಂಧಪಟ್ಟ ದಾಖಲೆಗಳು.
2. ಮರಣ ಶಾಸನ ಮತ್ತು ಪ್ರಾಧಿಕಾರದ ಒಪ್ಪಂದದ ದಾಖಲೆಗಳು.
3. ವಿವಾಹಗಳಿಗೆ ಸಂಬಂಧಿಸಿದ ದಾಖಲೆಗಳು.